

Chapter -1

Organization Functions & Duties

(Section 4(1) b(i))

2018

Perticular Of the Organization, Functions & Duties:

SL.N O	Name Of the Organization	Address	Functions	Duties:
1	BANAVASI Police Station	BANAVASI , SIRSI	ಅಧೀನ ಅಧಿಕಾರಿ /ಸಿಬ್ಬಂದಿಗಳ ಕಾರ್ಯ ವೈಖರಿಪರಿಶೀಲನೆ.ಮೇಲ್ವಿಚಾರಣೆ. ಸೂಕ್ತಸೂಚನೆ.ಮಾರ್ಗದರ್ಶನಆಡ 'ಆತ ಹಾಗೂ ಠಾಣೆಯ ಕರ್ತವ್ಯದಲ್ಲಿ ಸುಧಾರಣೆ	ಮೇಲಾಧಿಕಾರಿಗಳ ಆದೇಶದ ಪಾಲನೆ ,ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆ. ತನಿಖಾಧಿಕಾರಿಗಳಿಗೆ ತನಿಖೆಯಲ್ಲಿ ಮಾರ್ಗದರ್ಶನ. ಠಾಣಾ ವ್ಯಾಪ್ತಿಯಲ್ಲಿ ದಾಖಲಾಗುವ ಸಾಮಾನ್ಯ ಅಪರಾಧ ಪ್ರಕರಣಗಳ ಘಟನಾ ಸ್ಥಳ ಭೇಟಿ ಪರಿಶೀಲನೆ.ಸಿಬ್ಬಂದಿಗಳ ಕೆಲಸ ಕಾರ್ಯಗಳ ಪರಿಶೀಲನೆ.ಅಪರಾಧ ಪ್ರಕರಣಗಳ ಹಾಗೂ ಅಧಿಕಾರಿ ಸಿಬ್ಬಂದಿಗಳ ಕೆಲಸ ಕಾರ್ಯಗಳ ಪರಿಶೀಲನೆ ಮತ್ತು ಮೇಲ್ವಿಚಾರಣೆ.ತಪ್ಪಿತಸ್ತ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ಇಲಾಖಾ ಶಿಸ್ತಿನ ಕ್ರಮ.ಮೇಲಾಧಿಕಾರಿಗಳ ಆದೇಶದಂತೆ ಮಹತ್ವದ ಪ್ರಕರಣಗಳ ತನಿಖೆ ಕೈಗೊಳ್ಳುವುದು ಪಾಸ್ ಪೋರ್ಟ್.ವಿಆರ್ ಶಸ್ತ್ರಾಸ್ತ್ರಗಳ ಪರವಾನಿಗೆಗೆ ಶಿಪಾರನ್ನು ಹಾಗೂ ಠಾಣಾ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಮುಂತಾದ ಕರ್ತವ್ಯಗಳ ಜೊತೆಯಲ್ಲಿ ಬಂದೋಬಸ್ತುಗಳ ಮೇಲ್ವಿಚಾರಣೆ. ರಾತ್ರಿ ಗಸ್ತು ಮೇಲ್ವಿಚಾರಣಾ ಕರ್ತವ್ಯ ಇತ್ಯಾದಿ

Chapter -2

Powers and Dutties Of Officers and Employees

[(Section 4(1) b(ii)]

2018.

SL.No	Name of the Officers / Employees	Designations	Dutties allotted	Powers
01	ಶ್ರೀ ಜಿ.ಜಿ ಸೀತಾರಾಮ	ಪಿ.ಎಸ್.ಐ (ಕಾ&ಸೂ)	(ಕಾ&ಸು)	ಇಲಾಖಾ ನಿಯಮಗಳು, ಕಾನೂನು ಸುತ್ತೋಲೆಗಳು ಪೊಲೀಸ್ ಮ್ಯಾನ್ಯುವಲ್ ಅನುಸಾರ ಕಾನೂನು ಹಾಗೂ ಸುವ್ಯವಸ್ಥೆಯ ಪಾಲನೆ,ತನಿಖಾ ಕರ್ತವ್ಯ ಅಪರಾಧಗಳ ತಡೆ ಮತ್ತು ಪತ್ತೆ ಸಾಧಾ ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಿಗೆ ತನಿಖೆಯಲ್ಲಿ ಮಾರ್ಗದರ್ಶನ ಮೇಲಾಧಿಕಾರಿಗಳ ಆದೇಶದ ಮೇರೆಗೆ ನೀಡಿದ ಮಹತ್ವದ ಪ್ರಕರಣಗಳ ತನಿಖೆ ,ಸಂಚಾರ ನಿಯಂತ್ರಣ ಹಾಗೂ ಅಧೀನ ಅಧಿಕಾರಿಗಳ ಕರ್ತವ್ಯ ಪರಿಶೀಲನೆಯ ಬಗ್ಗೆ ಮೇಲ್ವಿಚಾರಣೆ ಇತ್ಯಾದಿ
02	ಶ್ರೀಮತಿ ಮೋಹಿನಿ ಶೆಟ್ಟಿ	ಪಿ.ಎಸ್.ಐ ಅಪರಾಧ	ಕ್ರೈಮ್	ಇಲಾಖಾ ನಿಯಮಗಳು,ಕಾನೂನು ಸುತ್ತೋಲೆಗಳು ಪೊಲೀಸ್ ಮ್ಯಾನ್ಯುವಲ್ ಅನುಸಾರ ಹಾಗೂ ತನಿಖಾ ಕರ್ತವ್ಯ ಅಪರಾಧಗಳ ತಡೆ ಮತ್ತು ಪತ್ತೆ ಸಾಧಾ ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಿಗೆ ತನಿಖೆಯಲ್ಲಿ ಮಾರ್ಗದರ್ಶನ ಮೇಲಾಧಿಕಾರಿಗಳ ಆದೇಶದ ಮೇರೆಗೆ ನೀಡಿದ ಮಹತ್ವದ ಪ್ರಕರಣಗಳ ತನಿಖೆ, ಸಂಚಾರ ನಿಯಂತ್ರಣ ಹಾಗೂ ಅಧೀನ ಅಧಿಕಾರಿಗಳ ಕರ್ತವ್ಯ ಪರಿಶೀಲನೆಯ ಬಗ್ಗೆ ಮೇಲ್ವಿಚಾರಣೆ ಇತ್ಯಾದಿ
03	ಪಿ.ಜಿ ಕಟ್ಟ	ಎ.ಎಸ್.ಐ	ಸಾಮಾನ್ಯ ಕರ್ತವ್ಯ	ಎಸ್.ಎಚ್.ಓ. ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಉಸ್ತುವಾರಿ ತನಿಖೆ,ಇತ್ಯಾದಿ
04	ಬಾಬು ಎಸ್ ಆಗೇರ	ಎ.ಎಸ್.ಐ	ತನಿಖಾ ಸಹಾಯಕ	ಎಸ್.ಎಚ್.ಓ., ಬಂದೋಬಸ್ತ, ಪೊಲೀಸ್, ಎಸ್ಕಾರ್ಟ್, ಬೀಟ್ ಸಂಚರಣೆ ತನಿಖೆ, ಇತ್ಯಾದಿ
05	ಎಸ್.ವಿ ಕಾಂಬಳ್ಳೆ	ಎ.ಎಸ್.ಐ	ಸಾಮಾನ್ಯ ಕರ್ತವ್ಯ	ಎಸ್.ಎಚ್.ಓ. ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಉಸ್ತುವಾರಿ ತನಿಖೆ,ಇತ್ಯಾದಿ
06	ಮುಕುಂದ ನಾಯ್	ಎ.ಎಸ್.ಐ	ಸಾಮಾನ್ಯ ಕರ್ತವ್ಯ	ಎಸ್.ಎಚ್.ಓ. ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಉಸ್ತುವಾರಿ ತನಿಖೆ,ಇತ್ಯಾದಿ
07	ಕಮಲಾಕರ ಮಡಿವಾಳ	ಎ.ಎಸ್.ಐ	ಸಾಮಾನ್ಯ ಕರ್ತವ್ಯ	ಎಸ್.ಎಚ್.ಓ. ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಉಸ್ತುವಾರಿ ತನಿಖೆ,ಇತ್ಯಾದಿ
08	ಹೊನ್ನಪ್ಪ ಆಗೇರ	ಸಿ.ಎಚ್.ಸಿ- 709	ತಾಣಾ ಬರಹಗಾರ	ತಾಣಾಪಹರೆ,,ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಸಂಚರಣೆ,ಇತ್ಯಾದಿ
09	ರಾಜೇಂದ್ರ ಕೆ ಲಮಾಣಿ	ಸಿ.ಎಚ್.ಸಿ- 1454	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಸಂಚರಣೆ,ಇತ್ಯಾದಿ
10	ಕಿರಣ ಜಿ ಶೇಟ್	ಸಿ.ಎಚ್.ಸಿ- 1334	ಎಸ್.ಜಿ	ತಾಣಾಪಹರೆ,,ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಸಂಚರಣೆ,ಇತ್ಯಾದಿ
11	ಸಂತೋಷ ತಳವಾರ	ಸಿ.ಎಚ್.ಸಿ- 1643	ಅಪರಾಧ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಸಂಚರಣೆ,ಇತ್ಯಾದಿ
12	ಗೋಪಾಲ್ ಕುರುಬರ್	ಸಿ.ಎಚ್.ಸಿ- 1489	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪೊಲೀಸ್,ಎಸ್ಕಾರ್ಟ್,ಬೀಟ್ ಸಂಚರಣೆ,ಇತ್ಯಾದಿ

13	ದಯಾನದ ನಾಯ್ಕ	ಸಿ.ಎಚ್.ಸಿ-1557	ತನಿಬಾ ಸಹಾಯಕ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
14	ಮುಕುಂದ ಜಿ ನಾಯ್ಕ	ಸಿ.ಎಚ್.ಸಿ-1153	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
15	ಬಸವರಾಜ ಹಗರಿ	ಸಿ.ಪಿ.ಸಿ-357	ತನಿಬಾ ಸಹಾಯಕ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
16	ಆನಂದ ಕೆ ಮೋಗೇರ	ಸಿ.ಪಿ.ಸಿ-213	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
17	ಕಾಶಿನಾಥ ಕೊಳೆನುರ್	ಸಿ.ಪಿ.ಸಿ-464	ಎಸ್.ಜಿ	ತಾಣಾಪಹರೆ, ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
18	ಮಹಮ್ಮದ್ ಶಪಿ	ಸಿ.ಪಿ.ಸಿ-1557	ಅಪರಾಧ ಪತ್ತೆದಳ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
19	ಮೋಹನ ಗಾವಡಿ	ಸಿ.ಪಿ.ಸಿ-530	ತಾಣಾ ಬರಹಗಾರ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
20	ಮಂಜುನಾಥ ಜಿ	ಸಿ.ಪಿ.ಸಿ-1056	ಪ್ರೋಸೆಸ್ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
21	ಸುರೇಶ ಟಿ ಪೂಜಾರಿ	ಸಿ.ಪಿ.ಸಿ-710	ಸಿ.ಪಿ.ಐ ಕಛೇರಿ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
22	ವಿನಾಯಕ ನಾಯ್ಕ	ಸಿ.ಪಿ.ಸಿ-1610	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
23	ವಿದ್ಯಾ ಕೆ ನಾಯ್ಕ	ಮ.ಪಿ.ಸಿ-1650	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
24	ಪ್ರಭಾವತಿ ಎಸ್ ನಾಯ್ಕ	ಮ.ಪಿ.ಸಿ-1455	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
25	ಚಿನಮ್ಮ ಮೆಣಸಿನಕಾಯಿ	ಮ.ಪಿ.ಸಿ-532	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ
26	ರಜಿಯಾ ಗೌಂಡಿ	ಮ.ಪಿ.ಸಿ-862	ಸಾಮಾನ್ಯ ಕರ್ತವ್ಯ	ತಾಣಾಪಹರೆ,,ಬಂದೋಬಸ್ತ,ಪ್ರೋಸೆಸ್,ಎಸ್ಕಾರ್ಟ,ಬೀಟ್ ಸಂಚರಣೆ,ಇತ್ಯಾದಿ

The Karnataka Police Manual-1

Organisation And Personnel of the Police Station

Each police station consist twoPSI's one is dealing with Law 7Order issues Another one is Crime cases. Some police station have out posts. Out posts handled by Assistant Police Sub-Inspector/Head constable and having four or more constables. Each police station. Each police station man power likes as Assistant Police Sub inspector, Head constable, police constable, each having a beat and He is the one whole as responsibility beat . ASIs are the incharge officre"s of the beat.Each ASI's have got 4 to 5 beats. Beatpc/Hc gathered all Information about his beat and maintain all information in their beat information book. Each Beat PC visit his beat twice in a month and have a meeting once in a month for asking issues, crimews about suspect persons or anything else while causes the crime or law& order issues. Each day allotted the Night Beat and Night checking duty. Night beat consist two persons and checking consist one ASI and one HC/pc they petrolling surrounding our junction. If found any suspected person, they enquiry them and write down the beat book.

Supervision of Investigation:

PSI shall visit the crime scene and register the FIR after lodging the FIR. PSI's should supervise the progress of that case. Every station has an assistant investigation staff. It consists of two or three PC/Hc or both which lead by PSI's direction. Direction's about updating the C.D's collecting the evidence. Collecting certificates and build the casefile and making chain link to the crime of offender.

Direction and co-ordination of work in connection with organized crime

Direction and co-ordinating of work in after occurring of organized crime the PSI gives directions to his assistant investigation staff. If he needs any direction from his higher officials he seeks it from them and if he needs any help to find out the criminals from outside of the jurisdiction then making E-mail connections on WhatsApp or Facebook connection and also if the policeman needs help from the other district or state then he makes connection to the control room of that district or state.

We give them direction to maintain the good knowledge of cyber analysis new updated information on technology to do make connecting the organizer crimes.

Chapter -3

Procedure Follow in Decision Making Process

[(Section 4(1) b(iii))]

SL.NO	Description	Decision Making Process	Designation of final decision Authority
ಧ್ವನಿವರ್ಧಕ ಪರವಾನಿಗೆ	ಉತ್ತಮ ಸಭೆ ಸಮಾರಂಭ,ಧಾರ್ಮಿಕ ಕಾರ್ಯಕ್ರಮ ಮನೋರಂಜನಾ ಕಾರ್ಯಕ್ರಮಗಳಿಗೆ ಮತ್ತು ಇಂತಹ	ವೃತ್ತ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಸಲು ಪರವಾನಿಗೆ ಕೋರಿದಲ್ಲಿ ಅರ್ಜಿ ಶುಲ್ಕ 50 ರೂ ಹಾಗೂ ಪ್ರತಿದಿನಕ್ಕೆ 100ರೂ ಅಂತೆ ಸರ್ಕಾರದ 0055 ಶಿಕ್ಷಣಕ್ಕೆ ಬಜಾನೆ-2 ಮೂಲಕ ಆನ್‌ಲೈನ್‌ನಲ್ಲಿ ಚಲನ್ ಭರಣ ಮಾಡಿ, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಅಥವಾ ಆನ್‌ಲೈನ್ ಮೂಲಕ ಚಲನ್ ಮೊತ್ತ ಭರಣ ಮಾಡಿ, ಚಲನ್ ಮೂಲ ಪ್ರತಿ ಅರ್ಜಿಯೊಂದಿಗೆ ಸಲ್ಲಿಸುವುದು. ಧ್ವನಿವರ್ಧಕ ಬಳಸುವ ಉದ್ದೇಶ, ಬಳಸುವ ಸ್ಥಳ, ದಿನಾಂಕ ಮತ್ತು ಸಮಯ ಹಾಗೂ ಕಾರ್ಯಕ್ರಮದ ಸ್ಥಳದ ಮಾಲೀಕರ ಒಪ್ಪಿಗೆ ಪತ್ರ ಹಾಗೂ ಧ್ವನಿವರ್ಧಕ ಬಳಕೆಯ ಕಾರ್ಯಕ್ರಮದ ಪೂರ್ವ ವಿವರಗಳನ್ನು ಸಲ್ಲಿಸುವುದು. ಹಾಗೂ ವಾಹನಕ್ಕೆ ಮೈಕ್ ಕಟ್ಟಿ ಬಳಸಬೇಕಾಗಿದ್ದಲ್ಲಿ ಸದರ ವಾಹನದ ಆರ್.ಸಿ, ಲೈಸೆನ್ಸ್, ಇನ್ಸೂರೆನ್ಸ್, ಚಾಲಕನ ಲೈಸೆನ್ಸಿನ ಪ್ರತಿಗಳು, ಪ್ರಚಾರದ ಕರಪತ್ರ ಮುಂತಾದ ವಿವರ ಸಲ್ಲಿಸುವುದು.	ಪೊಲೀಸ್ ವೃತ್ತ ನಿರೀಕ್ಷಕರು ತಿರಸಿ ವೃತ್ತ ತಿರಸಿ.
ಪಾಸಪೋರ್ಟ್ ವಿ.ಆರ್	ಹೊರದೇಶದ ಪ್ರವಾಸ ಹಾಗೂ ಉದ್ಯೋಗಕ್ಕೆ	ಕಛೇರಿಯಿಂದ ತಾಣಿಗೆ ಕಳುಹಿಸಿದ ಪಾಸಪೋರ್ಟ್ ವಿ.ಆರ್ ಅರ್ಜಿಗಳನ್ನು ಪರಿಶೀಲಿಸಿ, ಶಿಫಾರಸ್ಸು/ ನಿರಾಕರಣೆಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.	ಮೇಲಾಧಿಕಾರಿಗಳಲ್ಲಿ ನಿವೇದಿಸಿಕೊಳ್ಳಲಾಗುವುದು
ಶಸ್ತ್ರಾಸ್ತ್ರ ಪರವಾನಿಗೆ	ಆತ್ಮ ರಕ್ಷಣೆ ಹಾಗೂ ಬೆಳೆ ರಕ್ಷಣೆ ಇತರೇ	ತಾಣಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ ಶಿಫಾರಸ್ಸು/ ನಿರಾಕರಣೆಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.	
ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ	-	ತಾಣಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನಿಯಮಾನುಸಾರ ನೀಡಲಾಗುವುದು.ಮೊದಲ ಪುಟ ಉಚಿತ ನಂತರದ ಪುಟಗಳಿಗೆ ಪ್ರತಿ ಪುಟಕ್ಕೆ 2 ರೂ	ಪೊಲೀಸ್ ಉಪನಿರೀಕ್ಷಕರು ಬನವಾಸಿ ಪೊಲೀಸ್ ತಾಣೆ

ಕೇಳುವ ಮಾಹಿತಿ		ಅಂತೆ ಸರ್ಕಾರದ ೦೦೫ ಶೀರ್ಷಿಕೆಗೆ ಹಣ ಭರಣ ಮಾಡಿ ಚಲನ್ ಪ್ರತಿಯನ್ನು ಸಲ್ಲಿಸಿ ಮಾಹಿತಿ ಪಡೆಯುವುದು.	
ರೌಡಿ ಸೀಟ್ ತೆರೆಯುವ ಅಧಿಕಾರ	ಗೂಂಡಾ ಚಟುವಟಿಕೆಯುಳ್ಳ, ಪದೇ ಪದೇ ಅಪರಾಧ ಚಟುವಟಿಕೆಯುಳ್ಳ ತೊಡಗುವ, ಹುಂಬ ಸ್ವಭಾವದ ಹಾಗೂ ಜನರನ್ನು ಹೆದರಿಸಿ ಬೆದರಿಸಿ ಶಾಂತತಾ ಭಂಗ ಮಾಡುವವರ ವಿರುದ್ಧ	ತಾಣಾ ವ್ಯಾಪ್ತಿಯಲ್ಲಿ ಅಪರಾಧಿಕ ಚಟುವಟಿಕೆ, ಸಾರ್ವಜನಿಕರನ್ನು ಹೆದರಿಸಿ ಬೆದರಿಸಿ, ಸಮಾಜದ ಜನರಲ್ಲಿ ಭಯ ಹುಟ್ಟಿಸಿ, ಸಮಾಜದಲ್ಲಿ ಶಾಂತತಾ ಭಂಗವನ್ನುಂಟು ಮಾಡುವ ಮನೋವೃತ್ತಿಯುಳ್ಳವನೆಂದು ಸಮರ್ಪಕ ಅಪರಾಧ ದಾಖಲಾತಿಯೊಂದಿಗೆ ಆತನ ವಿರುದ್ಧ ರೌಡಿ ಸೀಟ್ ತೆರೆಯಲು ಮೇಲಾಧಿಕಾರಿಗಳಲ್ಲಿ ಮನವಿ ಸಲ್ಲಿಸಲಾಗುವುದು.	ಮೇಲಾಧಿಕಾರಿಗಳಲ್ಲಿ ನಿವೇದಿಸಿಕೊಳ್ಳಲಾಗುವುದು

CHAPTER 4

Norms set for the Discharge of Functions

Section 4(1) (b) (iv)

Please provide details of the norms/ standards set by the public authority for the discharge of its functions / delivery of services

SL NO	FUNCTION/SERVICE	NORMS STANDARDS OF PERFORMANCE SET	TIME FRAME	REFERENCE DOCUMENT PRESCRIBING THE NORMS (CITIZENS CHARTER SERVICE CHAPTER ETC)
1.	ದೂರು ಸ್ವೀಕರಿಸುವುದು	-	ಎಲ್ಲಾ ಸಮಯದಲ್ಲಿ	-
2.	ಧ್ವನಿವರ್ಧಕ ಬಳಸಲು ಅನುಮತಿ	ಅರ್ಜಿ ಶುಲ್ಕ 50ರೂ. ಪ್ರತಿ ದಿನಕ್ಕೆ 100ರೂ ಸರ್ಕಾರದ ಶೀರ್ಷಿಕೆ 0055ಗೆ ಚಲನ್	01 ದಿನ	ತಾಣಾ ವ್ಯಾಪ್ತಿಯಲ್ಲಿ ವಾಹನಕ್ಕೆ ಧ್ವನಿವರ್ಧಕ ಕಟ್ಟಿ ಬಳಸಬೇಕಾದಲ್ಲಿ ವಾಹನದ ಆರ್.ಸಿ. ಲೈಸೆನ್ಸ್, ಇನ್ಸುರೆನ್ಸ್, ಚಾಲಕನ ಲೈಸೆನ್ಸ್ ಪ್ರತಿ ಪ್ರಚಾರದ ಕರಪತ್ರ ಇತ್ಯಾದಿ
3.	ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಕೇಳುವ ಮಾಹಿತಿ	ಮೊದಲ ಪುಟದ ಮಾಹಿತಿ ಉಚಿತ ನಂತರದ ಪ್ರತಿ ಪುಟಕ್ಕೆ 2 ರೂ.	ಮಾಹಿತಿ ಹಕ್ಕು ಅಧಿನಿಯಮದಡಿ ನಿಗದಿಪಡಿಸಿದ ದಿನಗಳ ಒಳಗಾಗಿ	-
4.	ತನಿಖೆ ಕೈಗೊಳ್ಳುವುದು	-	ಎಲ್ಲಾ ಸಮಯದಲ್ಲಿ	-
5.	ರಾಣಿಗಳಲ್ಲಿ ದಾಖಲಾದ ದೂರು ಅರ್ಜಿ ಪ್ರಕರಣಗಳ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ	-	ಎಲ್ಲಾ ಸಮಯದಲ್ಲಿ	-
6.	ತಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ	-	ಎಲ್ಲಾ ಸಮಯದಲ್ಲಿ	-
7.	ಪಾಸ್‌ಪೋರ್ಟ್ ಅರ್ಜಿ, ವಿ.ಆರ್ ಅರ್ಜಿಗಳ ಶಿಫಾರಸ್ಸು	ಸಮುಚಿತ ಮಾರ್ಗವಾಗಿ	ಎಲ್ಲಾ ಸಮಯದಲ್ಲಿ	-
8.	ಶಸ್ತ್ರಾಸ್ತ್ರ ಪರವಾನಿಗೆಗೆ ಶಿಫಾರಸ್ಸು	ಸಮುಚಿತ ಮಾರ್ಗವಾಗಿ	ಎಲ್ಲಾ ಸಮಯದಲ್ಲಿ	-
9.	ರೌಡಿ ಸೀಟ್ ತೆರೆಯಲು ಆದೇಶ	ಮೇಲಾಧಿಕಾರಿಗಳಲ್ಲಿ	ಎಲ್ಲಾ ಸಮಯದಲ್ಲಿ	-

CHAPTER- 5

Rules Regulations, Instrucrctions, Manual and Records for Discharging Functions

[Section 4(1) (b) (v) &(vi)]

ಕರ್ನಾಟಕ ರಾಜ್ಯ ಪೊಲೀಸ್

ಫಾರ್ಮ ನಂ :298(4)

ಕಲಂ: 63(ಬಿ) ಕರ್ನಾಟಕ ರಾಜ್ಯ ಪೊಲೀಸ್ ಆ್ಯಕ್ಟ್ 1963 ಧ್ವನಿವರ್ಧಕ ಬಳಸುವುದಕ್ಕಾಗಿ ಪರವಾನಿಗೆ

ಕ್ರಮ.ಸಂಖ್ಯೆ	ಶೀರ್ಷಿಕೆ	ಪರವಾನಿಗೆ ವಿವರ
01	ಪರವಾನಿಗೆದಾರನ ಹೆಸರು ಮತ್ತು ವಿಳಾಸ	
02	ಧ್ವನಿವರ್ಧಕ ಬಳಸುವ ಉದ್ದೇಶ	
03	ಧ್ವನಿವರ್ಧಕ ಬಳಸುವ ದಿನಾಂಕ /ಸಮಯ ಮತ್ತು ವಾಹನ ಸಂಖ್ಯೆ	
04	ಧ್ವನಿವರ್ಧಕ ಬಳಸುವ ಪ್ರದೇಶ	

-ಷರತ್ತುಗಳು-

ಕಲಂ:21(ಬಿ) ಕೆ.ಪಿ ಆ್ಯಕ್ಟ್ ಪ್ರಕಾರ ಧ್ವನಿವರ್ಧಕ ಲೈಸೆನ್ಸ್ ನ್ನು ಕೆಳಕಂಡ ಷರತ್ತಿನ ಮೇಲೆ ನೀಡಲಾಗುವುದು

- 1) ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮತ್ತು ಅವರಿಂದ ದೂರುಗಳು ಬರದಂತೆ ಬಳಸುವುದು.
- 2) ಧ್ವನಿವರ್ಧಕವನ್ನು ಬಳಸುವಾಗ ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಬಳಸತಕ್ಕದ್ದು.
- 3) ಧ್ವನಿವರ್ಧಕ ಬಳಸುವುದಕ್ಕೆ ಅನುಮತಿ ನೀಡಿದ ದಿನ ಮತ್ತು ಸಮಯದಲ್ಲ ಮಾತ್ರ ಬಳಸತಕ್ಕದ್ದು.
- 4) ವಾಹನಕ್ಕೆ ಧ್ವನಿವರ್ಧಕ ಕಟ್ಟಿ ಬಳಸುವಾಗ ವಾಹನ ನಿಂತಾಗ ಮಾತ್ರ ಬಳಸತಕ್ಕದ್ದು. ಯಾವ ಕಾರಣಕ್ಕೂ ವಾಹನ ಚಲಿಸುತ್ತಿರುವಾಗ ಧ್ವನಿವರ್ಧಕ ಬಳಸಕೂಡದು.
- 5) ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ನೋಡಿಕೊಳ್ಳುವುದು.
- 6) ಧ್ವನಿವರ್ಧಕವನ್ನು ನ್ಯಾಯಾಲಯದ ಸುತ್ತಮುತ್ತಲೂ ಯಾವುದೇ ಕಾರಣಕ್ಕೂ ಬಳಸತಕ್ಕದ್ದಲ್ಲ.
- 7) ಯಾವುದೇ ಶಾಲೆ, ಕಾಲೇಜು, ಮತ್ತು ಆಸ್ಪತ್ರೆಗಳ ಹತ್ತಿರ ಧ್ವನಿವರ್ಧಕ ಬಳಸಬಾರದು.
- 8) ಮಾನ್ಯ ಸರ್ಪೋಜ್ಜ ನ್ಯಾಯಾಲಯದ ಆದೇಶದಲ್ಲಯ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.

ಪೊಲೀಸ್ ಉಪನಿರೀಕ್ಷಕರು
ಮಂಕಿ ಪೊಲೀಸ್ ಠಾಣೆ

ರಿಗೆ:

ಮಾಹಿತಿಗಾಗಿ:

ನಕಲು ನಿವೇದನೆ:

ಬಜಾನೆ-2 (k2) ತಂತ್ರಾಂಶದಲ್ಲ <https://k2.karnataka.gov.in> ನೇ ವಿಳಾಸದಲ್ಲ ಲಾಗಿನ್ ಆಗಿ ಆನ್‌ಲೈನ್ ಮೂಲಕ ಇಲಾಖಾ ಲೆಕ್ಕ ಶೀರ್ಷಿಕೆ 0055-00-103-0-01-000 ನೇದಕ್ಕೆ ನಿಗದಿತ ಮೊತ್ತವನ್ನು ಚಲನ್ ಮಾಡಿ ಸದರ ಚಲನ್ ಮೊತ್ತವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಭರಣ ಮಾಡಬಹುದು ಅಲ್ಲದೇ ಆನ್‌ಲೈನ್ ಮೂಲಕ ಸಹಾ ನೇರವಾಗಿ ತಮ್ಮ ಖಾತೆಯಿಂದ ಹಣ ಸಂದಾಯ ಮಾಡಲು ಅವಕಾಶವಿರುತ್ತದೆ.

CHAPTER -6

Categories of Documents held by the public Authority under its Control.

[Section 4(1) (b)v(i)]

Provide information about the official documents held by the public authority or under its control

FILES AVAILABLE IN MANKI POLICE STATION

SL.NO	NAME OF FILES	CURRENT FILES	PERMANENT FILES
1.	GOVERNMENT CIRCULAR FILE	-	PERMANENT
2.	DG& IGP CIRCULAR FILE	-	PERMANENT
3.	IGP W/R FILE	-	PERMANENT
4.	SP ORDER FILE	-	PERMANENT
5.	BUILDING FILE	-	PERMANENT
6.	LAW CIRCULAR FILE	-	PERMANENT
7.	STANDING ORDER FILE	-	PERMANENT
8.	DYSP ORDER FILE	CURRENT	-

STATEMENTS OF RECORDS IN USE-PERIOD OF RETENSIONS IN MANKI POLICE STATION

SL.NO	Name Of Records	PERIOD FROM WHICH RECORDS AVAILABLE
1.	Certificate of Transfer of charge	2 Years
2.	Crime Register	10Years
3.	property Register Library	PERMANENT
4.	Supior officers visiting book	PERMANENT
5.	Petition Registers	1Year
6.	"C" cases Register's	3Years
7.	Station House Dairy	3Years
8.	M.V Act register	5years
9.	Monthly Statement	3Years
10.	Computer Register's	5 Years
11.	In Message Register's	2years
12.	Out Message Register's	2Years

ಸರಕಾರಿ ಸ್ವತ್ತಿನ ಪುಸ್ತಕ:

ಅ.ನಂ.	ಹೆಸರು	ವಿವರಗಳು
1.	ವಾಹನಗಳು	೧) AZAFAFA01 PU-30. F-352
		೨) CAAEAMAGL HPAI-01 PU-30. F-336
		3) SeAei F#09i-01 PU-30. F-404
2.	ಯಂತ್ರೋಪಕರಣಗಳು	1) ಹೊಂಡಾ ಕಂಪನಿಯ ಮೋಟೋರ್ ಜನರೇಟರ್ .
		2) CIPA ಯೋಜನೆಯಡಿಯಲ್ಲಿ ಪೂರೈಸಿದ ಕಂಪ್ಯೂಟರ್ ಹಾಗೂ ಅದರ ಬಿಡಿಭಾಗಗಳು
		3) ಹೆಚ್.ಪಿ. ಕಂಪನಿಯ ಕಂಪ್ಯೂಟರ್ ಹಾಗೂ ಅದರ ಬಿಡಿಭಾಗಗಳು
		4) ACER CPU-01,Moniter -01
		5) LCD Signature Tablet STU-300/ಐ
		6) SONY COMPENY Handy camera-01
		7) Sony PAAFAAiA °AAr PAAAgA-01 °AUKE LED T-6 Toruch-01
		8) Canon Printer-02
		9) Wheel Clamp-05,Jacket-02 Light Betton-02
3	ಐ ಎಸ್ ಎನ್ ಎಲ್ ಸಿಮ್‌ಗಳು	1) ಸಿ.ಯು.ಜಿ ಸಿಮ್-01 (9480805246)
		2) ಬಿಬಿ ಸಿಮ್-28
4.	ಇತರೆ	ಕೈ ಕೊಳೆ -18
		ಕಟ್ಟಿಗೆಯ ಕುರ್ಚಿ-01
		ಕಟ್ಟಿಗೆಯ ಟೇಬಲ್ -01
		ಕಟ್ಟಿಗೆಯ ಬೇಂಚ್-01
		ಕಟ್ಟಿಗೆಯ ಪೆಟ್ಟಿಗೆ-01
		ರೇನ್ ಕೋಟ್-08
		ಚೈನು-03
		ರಾಷ್ಟ್ರ ದ್ವಜ -01
		ಅಧಿಕಾರಿಗಳ ಮೇಜು-01
		ರಾಷ್ಟ್ರ ದ್ವಜ -01
		ಅಧಿಕಾರಿಗಳ ಮೇಜು-01
		ಕಚ್ಚಾಡದ ಅಲೈರಾ-01
		ಐ.ಓ.ಸಿ.ಬಾಕ್ಸ್ -01
		ಫೆಸ್ಟ್ ಆಯ್ಡ್ ಬಾಕ್ಸ್ -01
		ಎಂ.ಓ.ಬಿ ಕ್ಯಾಬಿನ್ - 01
		ರೈಫಲ್ ಸ್ಯಾಂಡ್ - 01
		ಯು.ಡಿ.ಆರ್ ರಬ್ಬಲ್ ಶೀಲು-01
		ಮೋವೆಗಳಿ-04
		20 ಮೀಟರ್ ನೈಲನ್ ಹಗ್ಗ-01
		ಸಂದರ್ಶನಕಾರರ ಟೇಬಲ್-02, ಪೈಬರ್ ಖುರ್ಚಿ-15 ಆರ್.ಓ-01, ಸ್ಟೀಲ್ ಸೋಪಾ-01, ಸ್ಯಾಂಡ್ ಫ್ಯಾನ್-02.
ಸಾದ ಬ್ಯಾರಿಕೇಟ್‌ಗಳು-10		
ಮೋಟಾರ್ ಬ್ಯಾರಿಕೇಟ್-05		

Chapter-7

Arrangement for Consultation with, or Representation by, the members of the public in relation to the Formulation of Policy or Implementation thereof.

[Section 4 (1) (b) viii]

Describe arrangements by the public authority to seek consultation /Participation of Public or its representatives for formulation and implementation of policies?

Sl.no	Function/Service	Arrangements for Conclusion with or representation of Public on relation with policy formulation	Arrangements for Conclusion with or representation of Public on relation with policy implementation
1	ಇಲಾಖೆಯು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಯೋಜನೆಯನ್ನು ಮಾಡಿದೆ	ಮೋಟಾರು ವಾಹನ ಕಾಯಿದೆ ಉಲ್ಲಂಘಿಸಿದಂತೆ ನೋಡಿಕೊಂಡು ಇಲಾಖೆಯೊಂದಿಗೆ ಸಹಕರಿಸುವುದು. ತಪ್ಪಿತಸ್ಥ ವಾಹನ ಚಾಲಕರಿಂದ ಸ್ಥಳದಂಡೆ ವಸೂಲಿ ಮಾಡಲಾಗುವುದು. ಈ ಕುರಿತು ಸಾರ್ವಜನಿಕರ ಸಭೆ ನಡೆಸಿ ಸಲಹೆ ಸೂಚನೆಗಳನ್ನು ಪಡೆಯಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.	ಈ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆದಿದ್ದು ಉತ್ತಮ ಅಭಿಪ್ರಾಯ ದೊರೆತಿದೆ. ಸದ್ಯ ಸಂಚಾರ ವ್ಯವಸ್ಥೆ ಸುಗಮವಾಗಿದೆ.
2	ಸರಗಲ್ಲತನ ತಡೆಗಟ್ಟಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ	ಮಹಿಳೆಯರು ಒಂಟಿಯಾಗಿ ಓಡಾಡುವುದನ್ನು ಕಡಿಮೆ ಮಾಡುವುದು, ಯಾರಾದರೂ ವ್ಯಕ್ತಿಗಳು ಸಂಶಯಾಸ್ಪದವಾಗಿ ಕಂಡು ಬಂದಲ್ಲಿ ಕೂಡಲೇ ಇಲಾಖೆಗೆ ಮಾಹಿತಿ ನೀಡುವುದು	ಉತ್ತಮ ಸ್ಪಂದನ ಸಿಕ್ಕಿದೆ. ರಾಣಾ ವ್ಯಾಪ್ತಿಯಲ್ಲಿ ಸರಗಲ್ಲತನ ಹತೋಟಿಯಲ್ಲಿದೆ.
3	The cigarettes and other tobacco products act 2003ನೇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ	ಸಮಾಜದ ಸ್ವಾಸ್ಥ್ಯ ಕೆಡದಂತೆ ಆರೋಗ್ಯಕರ ವಾತಾವರಣ ನಿರ್ಮಾಣ ವಾಗುವ ದಿನೆಯಲ್ಲಿ ಸಾರ್ವಜನಿಕರ ಪ್ರತಿನಿಧಿಗಳ ಸಭೆ ಜರುಗಿಸಿ ಸಲಹೆ ಪಡೆಯಲಾಗಿದೆ.	ಉತ್ತಮ ಸ್ಪಂದನ ಸಿಕ್ಕಿದೆ.
04	ಕಾಣೆಯಾದ ಪ್ರಕರಣವನ್ನು ಕಿಡ್ನಾಪ್ ಅಂತಾ ದಾಖಲಿಸಿ ತನಿಖೆ ಕೈಗೊಳ್ಳಲಾಗುವುದು.	ಪ್ರೀತಿ, ಪ್ರೇಮ ಎಂಬ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ವೈಶ್ಯಾವಾಟಕಿಗೆ ಮಾರಾಟ ಮಾಡುವುದನ್ನು ತಡೆಗಟ್ಟುವ ದಿನೆಯಲ್ಲಿ ಸಾರ್ವಜನಿಕರ ಸಭೆಯಲ್ಲಿ ಸಲಹೆ ಪಡೆಯಲಾಗಿದೆ.	ಈ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಪ್ರತಿನಿಧಿಗಳಿಂದ ಸಲಹೆಗಳನ್ನು ಪಡೆದಿದ್ದು ಉತ್ತಮ ಅಭಿಪ್ರಾಯ ದೊರೆತಿದೆ.
05	ಶಾಲಾ ಕಾಲೇಜು ಆವರಣದಲ್ಲಿ ಗುಟಕಾ, ತಂಬಾಕು ಮಾದಕ ದ್ರವ್ಯ ನಿಷೇಧ	ವಿದ್ಯಾರ್ಥಿಗಳು ದೇಶದ ಶಕ್ತಿ ಅವರ ಆರೋಗ್ಯ ಹಾಗೂ ಭವಿಷ್ಯ ಉಜ್ವಲವಾಗಿರಲು ಸಾರ್ವಜನಿಕ ಸಭೆ ಜರುಗಿಸಿ ಸಲಹೆ ಪಡೆಯಲಾಗಿದೆ.	ಉತ್ತಮ ಅಭಿಪ್ರಾಯ ದೊರೆತಿದೆ.

CHAPTER-8

Boards, councils, committies and other Bodies Constituted as part of Public Authority

[Section 4(1) (b) v (iii)]

Please provide of information on Boards, councils, committies and in the following formats other Bodies Constituted as part of Public Authority in the following format

Name of the Board Council Committee etc.	Composition	Powers & Functions	Whether its meeting open to public /minutes of its meetings accessible for public
ತಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆ ಹಾಗೂ ಇತರೆ ಸಭೆಗಳು	ಪಿಎಸ್‌ಬಿ ಬನವಾಸಿ ಪೊಲೀಸ್ ಠಾಣೆ	ಸಾರ್ವಜನಿಕರಿಗೆ ಇಲಾಖೆಯ ಉತ್ತಮ ಸೇವೆ, ಸಾರ್ವಜನಿಕ ಸಮಸ್ಯೆ, ತಾಣಾ ವ್ಯಾಪ್ತಿಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಲಹೆ ಸೂಚನೆ, ಚರ್ಚೆ, ಪ್ರಸ್ತುತ ವಿದ್ಯಮಾನ, ತಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು	ಹೌದು
ಬೀಟ್ ಜನಸಂಪರ್ಕ ಸಭೆ, ದೀನ ದಲಾಹರ ಸಭೆ	ತಾಣಾ ಅಧಿಕಾರಿ ಸಿಬ್ಬಂದಿಗಳು ಬೀಟ್ ಸರಹದ್ದಿನಲ್ಲಿನ ಸದಸ್ಯರು ಒಳಗೊಂಡಿರುತ್ತಾರೆ.	ತಾಣಾ ವ್ಯಾಪ್ತಿಯಲ್ಲಿ ಹೊರಗಡೆಯಿಂದ ಬರ ಹೋಗುವ, ಅನುಮಾನಾಸ್ಪದವಾಗಿ ತಿರುಗಾಡುವ ಜನರ ಬಗ್ಗೆ ಮಾಹಿತಿ ಸಂಗ್ರಹಣೆ, ಬೀಟ್ ಸರಹದ್ದಿನ ಸಮಸ್ಯೆ, ಸಾರ್ವಜನಿಕ ಸಹಕಾರದೊಂದಿಗೆ ಅಪರಾಧಗಳ ತಡೆ ಮತ್ತು ಪತ್ತೆಗೆ ಪ್ರಯತ್ನ. ಸಾರ್ವಜನಿಕರು ಮತ್ತು ಇಲಾಖೆಯೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವುದು ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆಯುವುದು ಮತ್ತು ಇಲಾಖೆಗೆ ಸಮಬಂಧಿಸಿದ ಸಾರ್ವಜನಿಕ ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಪ್ರಯತ್ನಿಸುವ ಮುಂತಾದ ವಿಷಯಗಳ ಬಗ್ಗೆ ಚರ್ಚೆ	ಹೌದು

CHAPTER-9

Directory of Officers and Employees

[Section 4(1) (b) (ix)]

Please provide Information on Officers and employees working in different units or offices at different levels and their contact

2018

Sl.No	Name of the officers/Employees	Designation	Officer Address	Contact Number/Email ID
1.	ಸುರೇಶ ಪುಜಾರಿ	ಸಿ.ಪಿ.ಸಿ-710	ಸಿ.ಪಿ.ಐ ಆಪೀಸ್	9483893329

Chapter -10

Monthly Remuneration received by officers and Employees including the System of Compensation as provided in Regulations[Section 4(1) (b) (x)]

Provide Information on remuneration and compensation structure for officers and employees in the following format

Name of the officer Working	Designation organization	Remuneration Per Month
ಶ್ರೀ ಜಿ.ಬಿ ಸೀತಾರಾಮ	ಪಿ.ಎಸ್.ಐ (ಕಾ&ಸೂ)	
ಶ್ರೀಮತಿ ಮೋಹಿನಿ ಶಟ್ಟಿ	ಪಿ.ಎಸ್.ಐ ಅಪರಾಧ	
ಪಿ.ಜಿ ಕಟ್ಟ	ಎ.ಎಸ್.ಐ	
ಬಾಬು ಎನ್ ಆಗೇರ	ಎ.ಎಸ್.ಐ	
ಎಸ್.ವಿ ಕಾಂಬಳ್ಳೆ	ಎ.ಎಸ್.ಐ	
ಮುಕುಂದ ನಾಯ್	ಎ.ಎಸ್.ಐ	
ಕಮಲಾಕರ ಮಡಿವಾಳ	ಎ.ಎಸ್.ಐ	
ಹೊನ್ನಪ್ಪ ಆಗೇರ	ಸಿ.ಎಚ್.ಸಿ-709	
ರಾಜೇಂದ್ರ ಕೆ ಲಮಾಣಿ	ಸಿ.ಎಚ್.ಸಿ-1454	
ಕಿರಣ ಜಿ ಶೇಖರ್	ಸಿ.ಎಚ್.ಸಿ-1334	
ಸಂತೋಷ ತಳವಾರ	ಸಿ.ಎಚ್.ಸಿ-1643	
ಗೋಪಾಲ್ ಕುರುಬರ್	ಸಿ.ಎಚ್.ಸಿ-1489	
ದಯಾನಂದ ನಾಯ್ಕ	ಸಿ.ಎಚ್.ಸಿ-1557	
ಮುಕುಂದ ಜಿ ನಾಯ್ಕ	ಸಿ.ಎಚ್.ಸಿ-1153	
ಬಸವರಾಜ ಹಗರಿ	ಸಿ.ಪಿ.ಸಿ-357	
ಆನಂದ ಕೆ ಮೋಗೇರ	ಸಿ.ಪಿ.ಸಿ-213	
ಕಾಶಿನಾಥ ಕೊಳೆನುರ್	ಸಿ.ಪಿ.ಸಿ-464	
ಮಹಮ್ಮದ್ ಶಪಿ	ಸಿ.ಪಿ.ಸಿ-1557	
ಮೋಹನ ಗಾವಡಿ	ಸಿ.ಪಿ.ಸಿ-530	
ಮಂಜುನಾಥ ಬಿ	ಸಿ.ಪಿ.ಸಿ-1056	

ಸುರೇಶ್ ಟ ಪೂಜಾರಿ	ಸಿ.ಪಿ.ಸಿ-710	
ವಿನಾಯಕ ನಾಯ್ಕ	ಸಿ.ಪಿ.ಸಿ-1610	
ವಿದ್ಯಾ ಕೆ ನಾಯ್ಕ	ಮ.ಪಿ.ಸಿ-1650	
ಪ್ರಭಾವತಿ ಎಸ್ ನಾಯ್ಕ	ಮ.ಪಿ.ಸಿ-1455	
ಚಿನ್ನಮ್ಮ ಮೆಣಸಿನಕಾಯಿ	ಮ.ಪಿ.ಸಿ-532	
ರಜಯಾ ಗೌಂಡಿ	ಮ.ಪಿ.ಸಿ-862	

CHAPTER -11

Budget Allocated to each Agency including Plans etc.

[Section 4(1) (b) (xi)]

Provide Information about the details of the plans, programmes and schemes undertaken by the public authority for each agency.

Agency	Plan/programme/ Scheme/Project/activity purpose for which budget is allotted	Proposed expenditure As on last year	Expected outcomes	Report on disbursements made or where such details are available (website reports, Notice board etc
-	-	-	-	-

Chapter-12

Manner of Execution of Subsidy Programmes

[Section 4(1) (b) (xii)]

Describe the activities/programmes/Schemes being implemented by the public authority for which subsidy provided

2. Provide Information on the nature of subsidy, eligibility criteria for accessing subsidy and designation of officer competene to grant subsidy under various programmes schemes.

Name of programme/Activity	Nature/Scale of Subsidy	Eligibility criteria for grant of subsidy	Designation of officer of grant subsidy
-	-	-	-

3. Describe the manner of execution of the subsidy programme

Name of programme/Activity	Application Procedure	Sanction Procedure	Disbursement procedure
-	-	-	-

Chapter-13

particulars of recipients of Concessions ,Permits of Authorisation granted by the public Authority

[Section 4(1) (b) (xiii)]

Provide the names and addresses of recipients of benefits under each programme/scheme separately in the following format

Institutional Beneficiaries

Name Of Programme/Scheme				
Sl.no	Name& Adress of recipient institution	Nature/Quantum of benefit granted	Date of grant	name& designation of granting Authority
-	-	-	-	-

Chapter 14

Information Available in Electronic Form

[Section 4(1) (b) x(iv)]

Please provide the details of information related to the various schemes of the department which are available in electronic formats

Electronic	Description (site adder/lacation where available etc0	Contents or title	designation and address of the custodian held information held by whom?)
-	-	-	-

Chapter -15

Particulars of facilities available to Citizens for Ordaining Information

[Section 4(1) (b) (xv)]

Describe the particulars of information dissemination mechanisms in place /facilities available to the public for accessing of information

Facility	Description (Location of Facility/Name etc)	details of Information made available
-	-	-

Chapter -16

Names Designations and other particular of Public Information officers

[Section 4(1) (b) (xiv)]

Please provide contact information about the information Officers and Assistant public information officers designated for various offices / administrative units and Appellate /officer(s) for the public Authority in the following format.

Public Information officer

Sl.No	Name of the office/administrative Unit	Name of Designation of PIO	office Tel. Residence Tel.fax	E-mail
1	J .B. SEETARAM	Police Sub Inspector	office:08384-264210 M.No: 9480805246	banavasikwr@ksp.gov.in

Asst Public Information officer

Sl.No	Name of the office/administrative Unit	Name of Designation of PIO	office Tel. Residence Tel.fax	E-mail
-	-	-	-	-

Appellate Authority

Sl.No	Name of the office/administrative Unit	Name of Designation of PIO	office Tel. Residence Tel.fax	E-mail
1	CPI-SIRSI	CPI SIRSI	office:08384-226260 M.No:9480805238	cpisirsikwr@ksp.gov.in

Other Useful Information

[Section 4(1) (b) (xvii)]

Please give below any other information or details of publications which are of relevance or of use to the Citizens

ದಿನಾಂಕ: 01-01-2018 ರಿಂದ 31-12-2018 ರವರೆಗೆ ಪೋಲೀಸ್ ಉಪನಿರೀಕ್ಷಕರ ಕಾರ್ಯ ನಿರ್ವಹಣೆ

ಅನಂ	ಕಾರ್ಯದ ವಿವರ	ದಿನಾಂಕ: 01-01-2018 ರಿಂದ 31-12-2018 ರವರೆಗೆ.
1.	ಹಳ್ಳಿಗಳ ಭೇಟಿ	128
2.	ದಲತರ ಕೇರಿಗೆ ಭೇಟಿ	20
3.	ಮೋಟಾರ ವಾಹನ ಕೇಸು ಪತ್ತೆ ಮಾಡಿದ್ದು 1) ಸ್ಥಳ ದಂಡ ವಿಧಿಸಿದ ಪ್ರಕರಣಗಳು 2) ಸ್ಥಳದಂಡ ವಸೂಲಿ ಹಣ	
4.	ದಿನ ದಲತರ ಸಭೆ	12
5.	ರಾತ್ರಿ ಗಸ್ತು ಸಂಚರಿಸಿದ್ದು	61
6.	ಕವಾಯತಿಗೆ ಹಾಜರಾಗಿದ್ದು	20
7.	ಅರ್ಜಿಗಳ ಸ್ವಂತ ವಿಚಾರಣೆ	154
8.	ಅಪರಾಧ ಪ್ರಕರಣಗಳಲ್ಲಿ ಸ್ಥಳ ಭೇಟಿ	71

Government Of Karnataka
Police Department



RIGHT TO INFORMATION ACT -2005
INFORMATION UNDERS COLUMN 4 (1) (A)& 4 (1) (B)
OF
POLICE SUB INSPECTOR
BANAVASI POLICE STATION

Section 4(1) (a) Indexing Cataloguing Of all Information Template.

1.	ಶಾಶ್ವತ ಕಡತ -A
2.	25 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ-B
3.	10 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ-C
4.	07 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ-D
5.	05 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ- E
6.	03 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ- F
7.	02 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ- G
8.	01 ವರ್ಷಗಳ ಕಾಲ ಕಾದಿರಿಸಬೇಕಾದ ದಾಖಲಾತಿ- H

2018

Sl. No	Date on which opened (files to be listed chronologically	Category A, B, C, D, E etc. (Alphabetically According to Category)	File No.	Subject of the File	Location of File Door/Cup board/Numbers	Date on Which file can be destroyed /custodian of File
1.	Permanent	A	1.	GOVERNMENT CIRCULAR FILE	Metal Rack	-
2.	Permanent	A	2.	DG& IGP CIRCULAR FILE	Metal Rack	-
3.	Permanent	A	3.	IGP W/R FILE	Metal Rack	-
4.	Permanent	A	4.	SP ORDER FILE	Metal Rack	-
5.	Permanent	A	5.	BUILDING FILE	Metal Rack	-
6.	Permanent	A	6.	STANDING ORDER FILE	Metal Rack	-
7.	Permanent	A	7.	LAW CIRCULAR FILE	Metal Rack	-
8.	Permanent	A	8.	Property Register	Metal Rack	-
9.	Permanent	A	9.	Library Register	Metal Rack	-
10.	Permanent	A	10.	Station Information book	Metal Rack	
11.	Permanent	A	11.	Superior officers Visiting book	Metal Rack	
12.	01-01-2013	C	12.	Crime Register	Metal Rack	
13.	01-01-2013	E	13.	M.V.Act register	Metal Rack	
14.	01-01-2013	E	14.	Computer Registers	Metal Rack	
15.	01-01-2013	F	15.	"B" and C cases Registers	Metal Rack	
16.	01-01-2013	F	16.	Dairy	Metal Rack	
17.	01-01-2013	F	17.	Monthly Statement	Metal Rack	
18.	01-01-2013	G	18.	Certificate of Transfer of charge	Metal Rack	
19.	01-01-2013	G	19.	In Message Register	Metal Rack	
20.	01-01-2013	G	20.	Out Message Register	Metal Rack	
21.	01-01-2013	H	21.	Orderly Room Register	Metal Rack	

22.	01-01-2013	H	22.	Petition Registers	Metal Rack	
-----	------------	---	-----	--------------------	------------	--